

17. ಮೊಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಅದೇಶವನ್ನು ಯಾವುದೇ ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂ ಕಂದಾಯ ಕಾಯಿದೆ 1964 ರ ಕಲಂ 96 ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿದ ಕಟ್ಟಡಗಳನ್ನು ಯಾವುದೇ ಷರತ್ತಿಗೂ ನೀಡದೇ ಕಡೆವಲು ಕ್ರಮ ತೆಗೆದುಕೊಳ್ಳಲಾಗುವುದು. ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂ ಕಂದಾಯ ಬಾಕಿ ಎಂದು ಖಾತೆದಾರರಿಂದ ವಸೂಲಿ ಮಾಡಲಾಗುವುದು.

18. ಸಹಾಯಕ ಕಾರ್ಯಪಾಲಕ ಅಭಿಯಂತರರು, ನಗರ ಯೋಜನಾ ವಿಭಾಗ, ಬೆಂಗಳೂರು ರವರ ಪತ್ರ ದಿನಾಂಕ: 27-10-2016 ರ ಪತ್ರದಲ್ಲಿನ ಷರತ್ತುಗಳಿಗೆ ಒಳಪಟ್ಟಿರುತ್ತದೆ.

19. ಈ ಅದೇಶವು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಮೂಲ ಅರ್ಜಿ ಸಂ.222/2014 ದಿನಾಂಕ: 4-5-2016 ರಂತೆ ಕೆರೆ, ಪ್ರೈಮರಿ, ಸೆಕೆಂಡರಿ, ಟರ್ಪರಿ, ಡ್ರೈನೇಜ್‌ಗಳಲ್ಲಿ ನಿಗದಿತ ಬಫರ್ ಬಿಡುವ ಷರತ್ತಿಗೆ ಹಾಗೂ ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಬರಬಾರದೆಂಬ ಷರತ್ತಿಗೆ ಒಳಪಟ್ಟಿರುತ್ತದೆ.

ಬೆಂಗಳೂರು ವಿವರ

ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಯಲಹಂಕ ಹೋಬಳಿ, ಕೊಡಿಗೆಹಳ್ಳಿ ಗ್ರಾಮದ ಸರ್ವೆ ಸಂ. 164/2ಎ ರಲ್ಲಿ 0-18 ಗುಂಟ, ಸ.ಸಂ.164/4ಬಿ ರಲ್ಲಿ 0-07 ಗುಂಟೆ ಮತ್ತು ಸ.ಸಂ.164/5ಬಿ ರಲ್ಲಿ 0-01 ಒಟ್ಟು 0-26 ಗುಂಟೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವ್ಯವಸಾಯಾತರ ವಾಸದ ಉದ್ದೇಶಕ್ಕಾಗಿ ಭೂ ಪರಿವರ್ತನಾ ಜಮೀನಿನ ಚಟುವಟಿಕೆ:

:- ಬೆಂಗಳೂರು :-

ಸ.ಸಂ.	ವಿಸ್ತೀರ್ಣ	ಪೂರ್ವಕ್ಕೆ	ಪಶ್ಚಿಮಕ್ಕೆ	ಉತ್ತರಕ್ಕೆ	ದಕ್ಷಿಣಕ್ಕೆ
164/2ಎ	0-18	ಸ.ಸಂ.164/4ಬಿ	ಸ.ಸಂ.164/1	ಸ.ಸಂ.164/2ಎರ ಉಳಿಕೆ	ರಸ್ತೆ & ಸ.ಸಂ.158
164/4ಬಿ	0-07	ಸ.ಸಂ.164/5ಬಿ	ಸ.ಸಂ.164/2ಎ	ಸ.ಸಂ.164/4ಬಿರ ಉಳಿಕೆ	ರಸ್ತೆ & ಸ.ಸಂ.158
164/5ಬಿ	0-01	ಸ.ಸಂ.164/5ಬಿರ ಉಳಿಕೆ	ಸ.ಸಂ.164/4ಬಿ	ಸ.ಸಂ.164/5ಬಿರ ಉಳಿಕೆ & ರಸ್ತೆ	ರಸ್ತೆ & ಸ.ಸಂ.158

ಸಹಿ/-

(ವಿ. ಶಂಕರ್),

ಜಿಲ್ಲಾಧಿಕಾರಿಗಳು,

ಬೆಂಗಳೂರು ಜಿಲ್ಲೆ, ಬೆಂಗಳೂರು.

ಪ್ರತಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಲಾಗಿದೆ.

- 1) ತಹಶೀಲ್ದಾರರು, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಯಲಹಂಕ, ಬೆಂಗಳೂರು ರವರಿಗೆ ಮೂಲ ಕಡತ ಹಾಗೂ ಚಲನ್‌ದೊಂದಿಗೆ ಕಳುಹಿಸುತ್ತಾ ಈ ಅದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ಸಂ. ಭೂ ಪರಿವರ್ತನೆಯಾಗಿದೆ ಎಂದು ಗಣಿಕೀಕೃತ ಆರ್.ಟಿ.ಸಿ.ಯಲ್ಲಿ ಕೂಡಲೇ ನಮೂದಿಸತಕ್ಕದ್ದು. ಮತ್ತು ಈ ಜಮೀನಿಗೆ ಖಾತೆದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂ ಕಂದಾಯವನ್ನು ಕಡಿತಗೊಳಿಸತಕ್ಕದ್ದು.
- 2) ಸಹಾಯಕ ಕಾರ್ಯಪಾಲಕ ಅಭಿಯಂತರರು, ನಗರ ಯೋಜನಾ ವಿಭಾಗ, ಬೆಂಗಳೂರು ರವರಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
- 3) ಉಪವಿಭಾಗಾಧಿಕಾರಿಗಳು, ಬೆಂಗಳೂರು ಉತ್ತರ ಉಪವಿಭಾಗ, ಬೆಂಗಳೂರು.
- 4) ಉಪನಿರ್ದೇಶಕರು, ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ, ಬೆಂಗಳೂರು ಉಪವಿಭಾಗ, ಬೆಂಗಳೂರು. ಇವರಿಗೆ ಆರ್.ಟಿ.ಸಿ ಹಾಗೂ ನಕ್ಷೆಯ ಪ್ರತಿಯೊಂದಿಗೆ ಕಳುಹಿಸುತ್ತಾ ಭೂ ಪರಿವರ್ತನಾ ಮೋಡಿ ಕಾರ್ಯವನ್ನು ಜರೂರಾಗಿ ಪೂರೈಸಲು ಸೂಚಿಸಿದೆ.
- 5) ಉಪ ನೋಂದಣಾಧಿಕಾರಿಗಳು, ಹೆಸರಪಟ್ಟಿ ಹೋಬಳಿ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಬೆಂಗಳೂರು ಇವರಿಗೆ ಅಗತ್ಯ ಕ್ರಮಕ್ಕಾಗಿ ಕಳುಹಿಸಿದೆ.
- 6) ಅರ್ಜಿದಾರರಾದ ಕೋರಿ ಶ್ರೀ ಬಿ.ಶ್ರೀನಿವಾಸಗೌಡ ಬನ್ ಬೈರೇಗೌಡ, ಕೊಡಿಗೆಹಳ್ಳಿ ಗ್ರಾಮ, ಯಲಹಂಕ ಹೋಬಳಿ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ರವರಿಗೆ ದೃಢೀಕೃತ ಅಂಚೆ ಮೂಲಕ ಕಳುಹಿಸಲಾಗಿದೆ.
- 7) ಹೆಚ್ಚಿನ ಪ್ರತಿ.

ಜಿಲ್ಲಾಧಿಕಾರಿಗಳು,

ಬೆಂಗಳೂರು ಜಿಲ್ಲೆ, ಬೆಂಗಳೂರು.

3. ಈ ಜಮೀನಿನಲ್ಲಿ ಉದ್ದೇಶಿಸಿರುವ ಬಡಾವಣೆ ಸ್ಥಳೀಯ ಯೋಜನಾ ಪ್ರಾಧಿಕಾರ/ ಬಿ.ಎಂ.ಆರ್.ಡಿ.ಎ.(ಸ್ಥಳೀಯ ಯೋಜನಾ ಪ್ರಾಧಿಕಾರ/ ಬಿ.ಎಂ.ಎ.ಸಿ.ಎ.ಪಿ.ಎ/ ಪ್ರಾಧಿಕಾರದಿಂದ ಅನುಮೋದಿಸಿಕೊಂಡು ಆ ನಂತರ ಅನುಮೋದಿಸಿಕೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನಿನಲ್ಲಿ ಲೇಔಟ್/ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯದೆ ಪರಭಾರೆ ಮಾಡಿಕೊಂಡು.

4. ಭೂಪರಿವರ್ತನೆ ಕೋರಿರುವ ಜಮೀನಿನಲ್ಲಿ ಮೂಲಭೂತ ಸೌಕರ್ಯಗಳಿಗೆ ನಿಗದಿಪಡಿಸಲಾದ ಅಂದರೆ ರಸ್ತೆ ಜಾಗ, ರಸ್ತೆ ಮಾರ್ಜಿನ್, ಉದ್ಯಾನವನ, ಸಿ.ಎ. ನಿವೇಶನ ಖಾಲಿ ಜಾಗ, ಇತ್ಯಾದಿಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ಬಿ.ಎಂ.ಆರ್.ಡಿ.ಎ.(ಸ್ಥಳೀಯ ಯೋಜನಾ ಪ್ರಾಧಿಕಾರ)/ ಬಿ.ಎಂ.ಎ.ಸಿ.ಎ.ಪಿ.ಎ/ ಪ್ರಾಧಿಕಾರದಿಂದ ಅನುಮೋದಿಸಿದ ಬಡಾವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟಪಡಿಸಿದ ನಿಯಮಗಳ ರೀತ್ಯಾ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಸಕ್ಷಮ ಪ್ರಾಧಿಕಾರಗಳಿಗೆ ಪರಿತ್ಯಾಗ ಪತ್ರ (Relinquish Deed) ಮಾಡಿಕೊಡತಕ್ಕದ್ದು ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರದ ವಿಧಿಸಿರುವ ಪರತ್ಯಾಗಗಳೊಳಪಟ್ಟಿರುತ್ತದೆ.

5. ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮೋದಿತ ನಕ್ಷೆ ಪಡೆಯದೆ ನಿವೇಶನಗಳನ್ನು/ಕಟ್ಟಡಗಳನ್ನು ನೋಂದಣಾಧಿಕಾರಿಗಳಿಂದ ಉಪನೋಂದಣಾಧಿಕಾರಿಗಳಿಂದ ನೋಂದಾವಣೆ ಮಾಡತಕ್ಕದ್ದಲ್ಲ, ಖಾತೆದಾರರು ಒಂದು ಮೇಲೆ ಭೂ ಪರಿವರ್ತನೆ ಮಂಜೂರು ಮಾಡಿರುವ ಜಮೀನಿನ ಪೂರ್ಣ ವಿಸ್ತೀರ್ಣವನ್ನು ಮಾರಾಟ ಮಾಡಲು ಉದ್ದೇಶಿಸಿದಲ್ಲಿ ಅದೇಶದ ಅಡ್ಡಿ ಬರುವುದಿಲ್ಲ.

6. ಸರ್ವೆಜನಿಕ ಹಿತದೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರೀಕ ಸೌಲಭ್ಯಗಳಾದ ವಿದ್ಯುತ್, ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಇತ್ಯಾದಿಗಳನ್ನು ಆರೋಗ್ಯ, ವೈರ್ಮಲೀಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ರೀತ್ಯ ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.

7. ಸ.ಸಂ.164/2ಎ ರಲ್ಲಿ 0-01 ಗುಂಟೆ ಕಾಲುದಾರಿ ಬಗ್ಗೆ ಬಿ.ಎಂ.ಆರ್.ಡಿ.ಎ. ಇದ್ದು, ಸರ್ಕಾರಕ್ಕೆ ಕಾಯ್ದಿರಿಸಲಾಗಿದೆ. ತದನಂತರವೂ ಈ ಬಾಬು ಆರ್.ಟಿ.ಸಿ.ಯಲ್ಲಿ ಸ್ಪಷ್ಟವಾಗಿ ನಮೂದಿಸತಕ್ಕದ್ದು.

8. ಸರ್ಕಾರದ ಆದೇಶ ಸಂಖ್ಯೆ ಪಿಡಬ್ಲ್ಯೂಡಿ 7556-665 ಆರ್ ಮತ್ತು ಬಿ-6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರದ ಸಂ. ಪಿ.1/7(11)67, ದಿನಾಂಕ: 01-01-1966 ರಂತೆ ಸರ್ಕಾರವು ಕಾಲಕಾಲಕ್ಕೆ ನೀಡುವ ಆದೇಶದಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40 ಮೀಟರ್‌ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 25 ಮೀಟರ್‌ಗಳ ಅಂತರವನ್ನು ಕಾಯ್ದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.

9. ಈ ಭೂ ಪರಿವರ್ತನಾ ಜಮೀನಿನಲ್ಲಿ ಸ್ವಾಮಿಸ್ವರಾಜ್ಯವು ಕೈಗಾರಿಕಾ ಘಟಕಗಳು ಹೊರದೂಡುವ ಹೊಗೆ, ಅನಿಲ, ಇತರೆ ಕಲ್ಪನೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸರ್ವೆಜನಿಕ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನಾ ಜಮೀನಿನಲ್ಲಿ ಸ್ವಾಮಿಸ್ವರಾಜ್ಯ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪರಿಸರ ಇಲಾಖೆಗೆ ಅನುಮತಿ ಹೊಂದಿರತಕ್ಕದ್ದು.

10. ಈ ಆದೇಶವು ಸದರಿ ಜಮೀನಿಗೆ ಸಂಬಂಧಪಟ್ಟಂತೆ ಯಾವುದೇ ನ್ಯಾಯಾಲಯದಲ್ಲಿನ ದಾಖಲೆ / ರಿಟ್ ಅರ್ಜಿ / ಮೇಲ್ಮನವಿಯ ತೀರ್ಪಿಗೆ ಒಳಪಟ್ಟಿರುತ್ತದೆ.

11. ಪ್ರಸ್ತಾವಿತ ಜಮೀನಿನ ಬಗ್ಗೆ ಯಾವುದೇ ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಿದ್ದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗುವುದಿಲ್ಲ.

12. ಪ್ರಸ್ತುತ ಜಮೀನು ಸರ್ಕಾರಿ ಜಮೀನು ವ್ಯಾಪ್ತಿಗೆ ಒಳಪಟ್ಟಿದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 136(3) ರ ಅಡಿ ವಿಚಾರಣೆ ನಡೆಸಿ ಹೊರಡಿಸುವ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.

13. ಪ್ರಸ್ತುತ ಜಮೀನು ಸರ್ಕಾರದಿಂದ ಮಂಜೂರಾದ ಯಾವುದೇ ಸರ್ಕಾರಿ ಜಮೀನಾಗಿದ್ದಲ್ಲಿ ಪಕ್ಕಾ ಮೋಡಿಯಾಗದ ಮತ್ತು ಪಕ್ಕಾ ಮೋಡಿ ಮಾಡಿಸಿಕೊಳ್ಳದೇ ತಪ್ಪು ಮಾಹಿತಿ ನೀಡಿ ಭೂ ಪರಿವರ್ತನೆ ಆದೇಶ ಪಡೆದಿದ್ದು ಕಂಡು ಬಂದಲ್ಲಿ ಸದರಿ ಆದೇಶವನ್ನು ರದ್ದುಗೊಳಿಸಲಾಗುವುದು.

14. ಪರಿಷ್ಕೃತ ಮಾರ್ಸರ್ ಪ್ಲಾನ್-2015 ರಲ್ಲಿ ಸೂಕ್ಷ್ಮ ವಲಯ (Sensitive Zone) ನಲ್ಲಿ ಬರುವ ಪ್ರದೇಶಗಳಿಗೆ ಸಂಬಂಧಪಟ್ಟ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಉದ್ದೇಶಿತ ಭಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿಯನ್ನು ಕೈಗೊಳ್ಳಬಾರದು.

15. ಉದ್ದೇಶಿತ ಜಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬೇಕಾದಲ್ಲಿ ಪ್ರಾಧಿಕಾರದಿಂದ ರಚಿತವಾದ ಉಪ ಸಮಿತಿಯ ನಿರ್ಣಯದಂತೆ ನಕ್ಷೆಗಳನ್ನು ಅನುಮೋದಿಸಿಕೊಳ್ಳತಕ್ಕದ್ದು.

16. ಅರ್ಜಿದಾರರು ಯಾವುದೇ ಸತ್ಯಾಂಶಗಳನ್ನು ಮರೆ ಮಾಚಿ, ಅನಧಿಕೃತ ದಾಖಲೆಗಳ ಮೇಲೆ ಈ ಅಧಿಕೃತ ಜ್ಞಾಪನ ಪಡೆದಿರುವುದು ದೃಢಪಟ್ಟಲ್ಲಿ ತನ್ಮೇಲೆ ರದ್ದುಗೊಳ್ಳುತ್ತದೆ ಹಾಗೂ ಇದರಿಂದ ಅರ್ಜಿದಾರರಿಗಾಗಲೀ ಅಥವಾ ಅವರ ಉತ್ತರಾಧಿಕಾರಿಗಳಿಗಾಗಲೀ ಆಗುವ ಯಾವುದೇ ಲುಪ್ತಾನಿಗೆ ಸರ್ಕಾರವಾಗಲೀ ಅಥವಾ ಈ ಪ್ರಾಧಿಕಾರವಾಗಲೀ ಯಾವುದೇ ರೀತಿಯ ಜವಾಬ್ದಾರಾಗುವುದಿಲ್ಲ. ಇದರ ಪೂರ್ಣ ಹೊಣೆಗಾರಿಕೆ ಅರ್ಜಿದಾರರದ್ದೇ ಆಗಿರುತ್ತದೆ.



ಸಹವಲೆಎನ್ (ಎನ್‌ಎಫ್) ಎಸ್‌ಆರ್/ 95(ಎ)/2016-17

ಜಿಲ್ಲಾಧಿಕಾರಿಗಳ ಕಾರ್ಯಾಲಯ,
ಬೆಂಗಳೂರು ಜಿಲ್ಲೆ,
ಬೆಂಗಳೂರು, ದಿನಾಂಕ:24-01-2017.

ಅಧಿಕೃತ ಜ್ಞಾಪನ

ವಿಷಯ:- ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಯಲಹಂಕ ಹೋಬಳಿ, ಕೊಡಿಗೆಹಳ್ಳಿ ಗ್ರಾಮದ ಸರ್ವೆ ಸಂ. 164/2ಎ ರಲ್ಲಿ 0-18 ಗುಂಟೆ, ಸ.ಸಂ.164/4ಬಿ ರಲ್ಲಿ 0-07 ಗುಂಟೆ ಮತ್ತು ಸ.ಸಂ.164/5ಬಿ ರಲ್ಲಿ 0-01 ಒಟ್ಟು 0-26 ಗುಂಟೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವ್ಯವಸಾಯಾತರ ವಾಸದ ಉದ್ದೇಶಕ್ಕಾಗಿ ಭೂ ಪರಿವರ್ತನೆ ಕೋರಿ ಶ್ರೀ ಬಿ. ಶ್ರೀನಿವಾಸಗೌಡ ಬಿನ್ ಬೈರೇಗೌಡ, ಕೊಡಿಗೆಹಳ್ಳಿ ಗ್ರಾಮ, ಯಲಹಂಕ ಹೋಬಳಿ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ರವರು ಅರ್ಜಿ ಸಲ್ಲಿಸಿರುವ ದಿ: 30-08-2016.

- ಉಲ್ಲೇಖ:-**
- 1)ಸರ್ಕಾರದ ಸುತ್ತೋಲೆ ಸಂಖ್ಯೆಆರ್‌ಡಿ 7 ಎಲ್‌ಜಿಪಿ 95 ದಿನಾಂಕ: 7-6-1999.
 - 2)ಸರ್ಕಾರದ ಸುತ್ತೋಲೆ ಸಂಖ್ಯೆಆರ್‌ಡಿ.56:ಎಲ್‌ಜಿಪಿ 2008 ದಿನಾಂಕ:10-9-2008 ಮತ್ತು 24-9-2008.
 - 3)ತಹಶೀಲ್ದಾರ್,ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ರವರ ಪರದಿ ಸಂಖ್ಯೆ ಎಎಲ್‌ಎನ್(ಎನ್‌ಎಫ್) ಸಿಆರ್/55/2016-17, ದಿನಾಂಕ: 04-10-2016.
 - 4)ಭೂ ಪರಿವರ್ತನಾ ಶುಲ್ಕ ರೂ. 35,393-00 ಹಾಗೂ ಪೋಡಿ ಶುಲ್ಕ ರೂ. 165-00 ಒಟ್ಟು ರೂ.35,558-00 ಗಳನ್ನು ಚಲನ್ ಸಂ. 8 ದಿನಾಂಕ: 10-01-2017 ರಂದು ಎಸ್.ಬಿ.ಎಂ. ಬೆಂಗಳೂರು ಶಾಖೆಗೆ ಅರ್ಜಿದಾರರು ಜಮಾ ಮಾಡಿರುತ್ತಾರೆ.
 - 5)ಸಹಾಯಕ ಕಾರ್ಯಪಾಲಕ ಅಭಿಯಂತರರು, ನಗರ ಯೋಜನಾ ವಿಭಾಗ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ರವರ ಪತ್ರ ಸಂ.ಬೆಂಅಪ್ರಾ/ನಯೋಗ/ಸಿಪಿಎನ್-850/861/16-17, ದಿನಾಂಕ: 27-10-2016 ಮತ್ತು ಉಪ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ರವರ ಪತ್ರ ಸಂ.ಬೆಂಅಪ್ರಾ/ಉಪ/(ಭೂಸ್ವಾ)/546/2016-17 ದಿನಾಂಕ: 21-10-2016,ಮತ್ತು ವಿಶೇಷ ಭೂಸ್ವಾಧೀನಾಧಿಕಾರಿ, ಪೋಡಿಯಂ ಬ್ಲಾಕ್, ಬೆಂಗಳೂರು ರವರ ಪತ್ರ ಸಂ.ಎಸ್‌ಎಲ್‌ಎಲ್/ಎಎಲ್‌ಎನ್/550/2016-17 ದಿನಾಂಕ:27-10-2016, ವಿಶೇಷ ಭೂಸ್ವಾಧೀನಾಧಿಕಾರಿ-2, ಕೆ.ಎ.ಎ.ಡಿ.ಬಿ, ಬೆಂಗಳೂರು ರವರ ಪತ್ರ ಸಂ.ಬೆಂಗಳೂರು/ವಿಭೂಸ್ವಾ-2/2317/2016-17 ದಿ:19-10-2016

ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ರ ಕಲಂ 95(2), 95(4) ಮತ್ತು 95(7) ರ ಷರತ್ತುಗಳು, ಹಾಗೂ ಷರತ್ತುಗಳೊಳಗಡೆ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು 1994 ರ ನಿಯಮ 107(1) ರಂತೆ ಎಕರೆ ಒಂದಕ್ಕೆ ರೂ.54,450-00 (ರೂಪಾಯಿಗಳು ಐವತ್ತು ನಾಲ್ಕು ಸಾವಿರದ ನಾಲ್ಕು ಸೂರ ಐವತ್ತು ಮಾತ್ರ) ಗಳಂತೆ ಅರ್ಜಿದಾರರು ಉಲ್ಲೇಖ (4) ರಲ್ಲಿ ನಮೂದಿಸಿರುವಂತೆ ಹಣವನ್ನು ಜಮಾ ಮಾಡಿದ ಮೇರೆಗೆ ಅರ್ಜಿದಾರರಾದ ಕೋರಿ ಶ್ರೀ ಬಿ. ಶ್ರೀನಿವಾಸಗೌಡ ಬಿನ್ ಬೈರೇಗೌಡ, ಕೊಡಿಗೆಹಳ್ಳಿ ಗ್ರಾಮ, ಯಲಹಂಕ ಹೋಬಳಿ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ರವರ ಅರ್ಜಿಯನ್ನು ಪರಿಗಣಿಸಿ, ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಯಲಹಂಕ ಹೋಬಳಿ, ಕೊಡಿಗೆಹಳ್ಳಿ ಗ್ರಾಮದ ಸರ್ವೆ ಸಂ. 164/2ಎ ರಲ್ಲಿ 0-18 ಗುಂಟೆ, ಸ.ಸಂ.164/4ಬಿ ರಲ್ಲಿ 0-07 ಗುಂಟೆ ಮತ್ತು ಸ.ಸಂ.164/5ಬಿ ರಲ್ಲಿ 0-01 ಒಟ್ಟು 0-26 ಗುಂಟೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವ್ಯವಸಾಯಾತರ ವಾಸದ ಉದ್ದೇಶಕ್ಕಾಗಿ ಬಳಸಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶವನ್ನು ಹೊರಡಿಸಲಾಗಿದೆ.

1. ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಲು ಸಕ್ಷಮ ಪ್ರಾಧಿಕಾರದಿಂದ ಅಂದರೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ಬಿ.ಎಂ.ಆರ್.ಡಿ.ಎ.(ಸ್ಥಳೀಯ ಯೋಜನಾ ಪ್ರಾಧಿಕಾರ/ಬಿ.ಎಂ.ಎಸ್.ಎ.ಪಿ.ಎ/ ಮಾಲಿನ್ಯ ನಿಯಂತ್ರಣಾ ಮಂಡಳಿ ರವರಿಂದ ಮಂಜೂರಾತಿಯನ್ನು ಪಡೆಯದ ಹೊರತು ಈ ಆದೇಶವು ಅನುಭವದಾರರಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ.
2. ಈ ಭೂ ಪರಿವರ್ತಿತ ಜಮೀನನ್ನು ವಾಸದ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳತಕ್ಕದ್ದು. ಈ ಜಮೀನನ್ನು ಪೂರ್ವಾನುಮತಿ ಇಲ್ಲದೇ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಬಾರದು.